ಕರ್ನಾಟಕ ವಿಧಾನ ಪರಿಷತ್ತು

ಚುಕ್ಕೆಗುರುತಿಲ್ಲದ ಪ್ರಶ್ನೆ ಸಂಖ್ಯೆ : 1511(1834)
ಸದಸ್ಯರ ಹೆಸರು : ಶ್ರೀ ಅರುಣ ಶಹಾಪುರ (ಶಿಕ್ಷಕರ ಕ್ಷೇತ್ರ)
ಉತ್ತರಿಸಬೇಕಾದ ದಿನಾಂಕ : 22.03.2021
ಉತ್ತರಿಸುವ ಸಚಿವರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು

ಕ್ರ. ಸಂ	ಪ್ರಶ್ನೆ	ಉತ್ತರ
ಅ)	01.08.2008ರ ನಂತರ ನೇಮಕಾತಿ ಹೊಂದಿರುವ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಬೋಧಕ ವರ್ಗ ಮುಖ್ಯೋಪಾಧ್ಯಾಯರು ಹಾಗೂ ಪ್ರಾಚಾರ್ಯರಿಗೆ ಎಕ್ಸ್‌ಗ್ರೇಷಿಯಾ ನೀಡುವ ಕುರಿತು ಸರ್ಕಾರದ ಕ್ರಮವೇನು;	ಸರ್ಕಾರದ ಆದೇಶ ಸಂಖ್ಯೆ: ಇಡಿ 255 ಎಸ್‌ಎಲ್‌ಬಿ 2016, ದಿನಾಂಕ:23/07/2018ರನ್ವಯ ದಿನಾಂಕ:01/08/2008ರ ನಂತರ ಪ್ರೌಢಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳ ಮುಖ್ಯೋಪಾಧ್ಯಾಯರು ಹಾಗೂ ಪ್ರಾಚಾರ್ಯರಾಗಿ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾದ ಶಿಕ್ಷಕರುಗಳಿಗೆ ವಿಶೇಷ ಭತ್ಯೆ ನೀಡಲು ಅವಕಾಶವಿರುವುದಿಲ್ಲ.
ಆ)	ಅದನ್ನು ಒಂದು ಇನ್‌ಕ್ರಿಮೆಂಟ್ ಎಂದು ಪರಿಗಣಿಸಿ ಮೂಲ ವೇತನದಲ್ಲಿ ಸೇರಿಸುವ ಕುರಿತು ಸರ್ಕಾರದ ಕ್ರಮವೇನು?	ದಿನಾಂಕ:01/08/2008ರ ಪೂರ್ವದಲ್ಲಿ ನೇಮಕಾತಿ ಹೊಂದಿದ ಪ್ರೌಢಶಾಲಾ ಶಿಕ್ಷಕರಿಗೆ ವಿಶೇಷ ಭತ್ಯೆಯನ್ನು ನೀಡಿ ಮೂಲ ವೇತನದಲ್ಲಿ ವಿಲೀನಗೊಳಿಸಲಾಗಿದೆ. ದಿನಾಂಕ:01/08/2008ರ ನಂತರ ಪ್ರೌಢಶಾಲೆಗಳಿಗೆ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾದ ಶಿಕ್ಷಕರುಗಳು ಈ ಸೌಲಭ್ಯ ಅರ್ಹರಿರುವುದಿಲ್ಲ.

ಸಂಖ್ಯೆ: ಇಪಿ 73 ಎಸ್‌ಎಲ್‌ಬಿ 2021

(ಎಸ್. ಸುರೇಶ್ ಕುಮಾರ್)
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ
ಸಕಾಲ ಸಚಿವರು